



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೧ Part - I	ಬೆಂಗಳೂರು, ಬುಧವಾರ, ೧೪, ಮೇ, ೨೦೨೫(ವೈಶಾಖ, ೨೪, ಶಕವರ್ಷ, ೧೯೪೭) BENGALURU, WEDNESDAY, 14, MAY, 2025 (VAISHAKHA, 24, SHAKAVARSHA, 1947)	ಸಂ. ೨೮೦ No. 280
---------------------	---	--------------------

ಕರ್ನಾಟಕ ಸರ್ಕಾರದ ನಡವಳಿಗಳು

ವಿಷಯ:- 2024-25ನೇ ಸಾಲಿನ 'ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ನೀಡಲು
ಆಯ್ಕೆ ಸಮಿತಿ ರಚಿಸುವ ಕುರಿತು.

ಪ್ರಸ್ತಾವನೆ:

ಕರ್ನಾಟಕ ಸರ್ಕಾರವು ವಿಶ್ವ ಪರಿಸರ ದಿನಾಚರಣೆಯಂದು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ, ಜೀವಿ ಪರಿಸ್ಥಿತಿ ಮತ್ತು ಪರಿಸರ ವಿಭಾಗದಿಂದ ಪ್ರತಿ ವರ್ಷ ಪರಿಸರ ಸಂರಕ್ಷಣೆ ಮತ್ತು ವ್ಯವಸ್ಥಾಪನೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಸ್ಥೆ (ಸರ್ಕಾರಿ / ಸರ್ಕಾರೇತರ, ಕಂಪನಿಗಳು, ಟ್ರಸ್ಟ್‌ಗಳು ಹಾಗೂ ಇತರೆ) ಗಳಿಗೆ ತಲಾ 1.00 ಲಕ್ಷ ನಗದು ಹಾಗೂ ಪ್ರಶಸ್ತಿ ಪ್ರಮಾಣ ಪತ್ರವನ್ನೊಳಗೊಂಡ ರಾಜ್ಯ ಪರಿಸರ ಪ್ರಶಸ್ತಿ ನೀಡಲಾಗುತ್ತದೆ. ಅದೇ ರೀತಿಯಾಗಿ 2024-25ನೇ ಸಾಲಿನ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿಗಾಗಿ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿ / ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಈ ಪ್ರಶಸ್ತಿಗಳನ್ನು ರಾಜ್ಯದ ಮಲೆನಾಡು / ಕರಾವಳಿ ವಲಯ (ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಕೊಡಗು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳು), ದಕ್ಷಿಣ ವಲಯ (ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಮತ್ತು ಚಿತ್ರದುರ್ಗ, ಜಿಲ್ಲೆಗಳು) ಮತ್ತು ಉತ್ತರ ವಲಯ (ಬೆಳಗಾವಿ, ಹಾವೇರಿ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ವಿಜಯಪುರ, ಬೀದರ್, ಕಲ್ಬುರ್ಗಿ, ರಾಯಚೂರು, ಯಾದಗಿರಿ ಮತ್ತು ಕೊಪ್ಪಳ ಜಿಲ್ಲೆಗಳು) ಎಂದು ಮೂರು ವಲಯಗಳಾಗಿ ವಿಂಗಡಿಸಲಾಗಿದ್ದು, ಈ ವಲಯಗಳಲ್ಲಿನ ತಲಾ ಒಬ್ಬ ವ್ಯಕ್ತಿ ಮತ್ತು ಒಂದು ಸಂಸ್ಥೆಯನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು.

ಸರ್ಕಾರದ ಪ್ರಕಟಣೆಯಂತೆ ಸ್ವೀಕೃತವಾಗುವ ಅರ್ಜಿ / ನಾಮ ನಿರ್ದೇಶನಗಳನ್ನು ನಿಯಮಾನುಸಾರ ಕೂಲಂಕಷವಾಗಿ ಪರಿಶೀಲಿಸಿ, ಪರಿಸರ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮೇಲ್ಕಂಡ ವಲಯಗಳ ಒಬ್ಬ ವ್ಯಕ್ತಿ ಮತ್ತು ಒಂದು ಸಂಸ್ಥೆಯನ್ನು ಗುರುತಿಸಿ, ಪ್ರಶಸ್ತಿಗಾಗಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಈ ಕೆಳಕಂಡ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಲು ಉದ್ದೇಶಿಸಲಾಗಿದೆ.

1.	ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅರಣ್ಯ, ಜೀವಿಪರಿಸ್ಥಿತಿ ಮತ್ತುಪರಿಸರ ಇಲಾಖೆ	-	ಅಧ್ಯಕ್ಷರು
2.	ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ನಗರಾಭಿವೃದ್ಧಿಇಲಾಖೆ	-	ಸದಸ್ಯರು

3.	ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ	-	ಸದಸ್ಯರು
4.	ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆ	-	ಸದಸ್ಯರು
5.	ಸರ್ಕಾರದ ಪ್ರಧಾನ ಕಾರ್ಯದರ್ಶಿ (ಜೀವಿ ಪರಿಸ್ಥಿತಿ ಮತ್ತು ಪರಿಸರ) ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ	-	ಸದಸ್ಯರು
6.	ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅರಣ್ಯ ಪಡೆ ಮುಖ್ಯಸ್ಥರು)	-	ಸದಸ್ಯರು
7.	ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ)	-	ಸದಸ್ಯರು
8.	ಸದಸ್ಯ ಕಾರ್ಯದರ್ಶಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ	-	ಸದಸ್ಯರು
9.	ಸದಸ್ಯ ಕಾರ್ಯದರ್ಶಿ ಕರ್ನಾಟಕ ಜೀವ ವೈವಿಧ್ಯ ಮಂಡಳಿ, ಬೆಂಗಳೂರು	-	ಸದಸ್ಯರು
10.	ನಿರ್ದೇಶಕರು, ಪೌರಾಡಳಿತ ಇಲಾಖೆ	-	ಸದಸ್ಯರು
11.	ಮಹಾನಿರ್ದೇಶಕರು, ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಬೆಂಗಳೂರು	-	ಸದಸ್ಯರು
12.	ನಿರ್ದೇಶಕರು (ತಾಂತ್ರಿಕ ಕೋಶ) ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ	-	ಸದಸ್ಯರು

ಅದರಂತೆ, ಈ ಕೆಳಕಂಡ ಆದೇಶ

ಸರ್ಕಾರಿ ಆದೇಶ ಸಂಖ್ಯೆ: ಅಪಜೀ 38 ಇಎನ್‌ಜಿ 2025
ಬೆಂಗಳೂರು, ದಿನಾಂಕ: 14.05.2025.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಪರಿಸರ ಸಂರಕ್ಷಣೆ ಮತ್ತು ವ್ಯವಸ್ಥಾಪನಾ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿ / ಸಂಸ್ಥೆಗಳಿಗೆ ಕರ್ನಾಟಕ ಸರ್ಕಾರವು ವಿಶ್ವ ಪರಿಸರ ದಿನಾಚರಣೆಯಂದು ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ವತಿಯಿಂದ ನೀಡಲಾಗುವ 2024-25ನೇ ಸಾಲಿನ ರಾಜ್ಯ ಪರಿಸರ ಪ್ರಶಸ್ತಿಗಳನ್ನು ನೀಡುವ ಸಲುವಾಗಿ ಅರ್ಹ ವ್ಯಕ್ತಿ / ಸಂಸ್ಥೆಗಳಿಂದ ಸ್ವೀಕರಿಸಲಾದ ಅರ್ಜಿ ನಾಮ ನಿರ್ದೇಶನಗಳನ್ನು ನಿಯಮಾನುಸಾರ ಪರಿಶೀಲಿಸಿ ಪ್ರಶಸ್ತಿಗಾಗಿ ಸರ್ಕಾರಕ್ಕೆ ಸಂಭಾವ್ಯ ಪುರಸ್ಕೃತರ ಹೆಸರನ್ನು ಶಿಫಾರಸ್ಸು ಮಾಡಲು ಈ ಕೆಳಕಂಡ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ.

1.	ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ	-	ಅಧ್ಯಕ್ಷರು
2.	ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ	-	ಸದಸ್ಯರು

3.	ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ	-	ಸದಸ್ಯರು
4.	ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆ	-	ಸದಸ್ಯರು
5.	ಸರ್ಕಾರದ ಪ್ರಧಾನ ಕಾರ್ಯದರ್ಶಿ (ಜೀವಿ ಪರಿಸ್ಥಿತಿ ಮತ್ತು ಪರಿಸರ) ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ	-	ಸದಸ್ಯರು
6.	ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅರಣ್ಯ ಪಡೆ ಮುಖ್ಯಸ್ಥರು)	-	ಸದಸ್ಯರು
7.	ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ)	-	ಸದಸ್ಯರು
8.	ಸದಸ್ಯ ಕಾರ್ಯದರ್ಶಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ	-	ಸದಸ್ಯರು
9.	ಸದಸ್ಯ ಕಾರ್ಯದರ್ಶಿ ಕರ್ನಾಟಕ ಜೀವ ವೈವಿಧ್ಯ ಮಂಡಳಿ, ಬೆಂಗಳೂರು	-	ಸದಸ್ಯರು
10.	ನಿರ್ದೇಶಕರು, ಪೌರಾಡಳಿತ ಇಲಾಖೆ	-	ಸದಸ್ಯರು
11.	ಮಹಾನಿರ್ದೇಶಕರು, ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಬೆಂಗಳೂರು	-	ಸದಸ್ಯರು
12.	ನಿರ್ದೇಶಕರು (ತಾಂತ್ರಿಕ ಕೋಶ) ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ	-	ಸದಸ್ಯರು

ಈ ಸಮಿತಿಯು ಪ್ರಸಕ್ತ ಸಾಲಿಗೆ ಮಾತ್ರ ಅನ್ವಯವಾಗಿದ್ದು, ತನ್ನ ಶಿಫಾರಸ್ಸುಗಳನ್ನು
ದಿನಾಂಕ:03.06.2025ರ ಅಂತ್ಯದೊಳಗಾಗಿ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ

(ಬಿ.ಎನ್. ಪ್ರವೀಣ್)

ಸರ್ಕಾರದ ಅಧೀನ ಕಾರ್ಯದರ್ಶಿ,
ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ
(ಜೀವಿಪರಿಸ್ಥಿತಿ ಮತ್ತು ಪರಿಸರ)